



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಗುರುವಾರ, ೦೬, ಫೆಬ್ರವರಿ, ೨೦೨೫(ಮಾಘ, ೧೭, ಶಕವರ್ಷ, ೧೯೪೬) BENGALURU, THURSDAY, 06, FEBRUARY, 2025(MAGHA, 17, SHAKAVARSHA, 1946)	ಸಂ. ೬೮ No. 68
------------------------	---	------------------

ಕರ್ನಾಟಕ ಸರ್ಕಾರ

ಸಂಖ್ಯೆ: ಸಿಆಸುಇ 103 ಸೇವನೆ 2024

ಕರ್ನಾಟಕ ಸರ್ಕಾರ ಸಚಿವಾಲಯ,
ವಿಧಾನ ಸೌಧ,
ಬೆಂಗಳೂರು, ದಿನಾಂಕ: 06.02.2025

ಅಧಿಸೂಚನೆ

ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012, ಇದನ್ನು ಮತ್ತಷ್ಟು ತಿದ್ದುಪಡಿ ಮಾಡುವುದಕ್ಕೆ ದಿನಾಂಕ: 18.01.2025ರ ಅಧಿಸೂಚನೆ ಸಂಖ್ಯೆ: ಸಿಆಸುಇ 103 ಸೇವನೆ 2024 ರಲ್ಲಿ ಪ್ರಕಟಿಸಿರುವ ಈ ಮುಂದಿನ ನಿಯಮಗಳ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಅದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆಗಳನ್ನು ಮತ್ತು ಸಲಹೆಗಳನ್ನು ಆಹ್ವಾನಿಸಿ ದಿನಾಂಕ: 18.01.2025ರ ಕರ್ನಾಟಕ ರಾಜ್ಯಪತ್ರದ ಭಾಗ IV-ಎ ರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14)ರ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡವನ್ನು ಪ್ರಕರಣ 8 ರೊಂದಿಗೆ ಓದಿಕೊಂಡು ಅಗತ್ಯಪಡಿಸಲಾದಂತೆ ಪ್ರಕಟಿಸಲಾಗಿರುವುದರಿಂದ;

ಸದರಿ ರಾಜ್ಯಪತ್ರವನ್ನು ದಿನಾಂಕ: 18.01.2025ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿರುವುದರಿಂದ;

ಮತ್ತು, ಸದರಿ ಕರಡು ನಿಯಮಗಳ ಬಗ್ಗೆ ಸ್ವೀಕೃತವಾಗಿರುವ ಆಕ್ಷೇಪಣೆ ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಶೀಲಿಸಿರುವುದರಿಂದ;

ಈಗ, ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14) ರ 3ನೇ ಪ್ರಕರಣದ (1) ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ನಿಯಮಗಳನ್ನು ರಚಿಸುತ್ತದೆ, ಎಂದರೆ:-

ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.

(೧)

(2) ಈ ನಿಯಮಗಳು ಅಧಿಕೃತ ರಾಜ್ಯ ಪತ್ರದಲ್ಲಿ ಅಂತಿಮವಾಗಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. ನಿಯಮ 2ಕ್ಕೆ ತಿದ್ದುಪಡಿ:- ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ನು ಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ "ದಿನಾಂಕ: 31.12.2024 ರೊಳಗೆ" ಎಂಬ ಪದ ಮತ್ತು ಅಂಕಿಗಳ ಬದಲಿಗೆ "ದಿನಾಂಕ: 31.12.2025 ರೊಳಗೆ" ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025 ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು.

3. ನಿಯಮ 3ಕ್ಕೆ ತಿದ್ದುಪಡಿ :- ಸದರಿ ನಿಯಮಗಳ ನಿಯಮ 3ರಲ್ಲಿ,-

(ಎ) ಉಪ ನಿಯಮ (1)ರಲ್ಲಿ "ದಿನಾಂಕ: 31.12.2024 ರೊಳಗೆ", ಎಂಬ ಪದ ಮತ್ತು ಅಂಕಿಗಳ ಬದಲಿಗೆ "ದಿನಾಂಕ: 31.12.2025 ರೊಳಗೆ", ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025 ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಮತ್ತು

(ಬಿ) ಉಪ ನಿಯಮ (2)ರಲ್ಲಿ "ದಿನಾಂಕ: 31.12.2024 ರೊಳಗೆ", ಎಂಬ ಪದ ಮತ್ತು ಅಂಕಿಗಳ ಬದಲಿಗೆ "ದಿನಾಂಕ: 31.12.2025ರೊಳಗೆ", ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025 ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,
(ವೀರಭದ್ರ)
ಸರ್ಕಾರದ ಅಧೀನ ಕಾರ್ಯದರ್ಶಿ,
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
(ಸೇವಾ ನಿಯಮಗಳು-1).

GOVERNMENT OF KARNATAKA

No. DPAR 103 SCR 2024

Karnataka Government Secretariat,
Vidhana Soudha,
Bengaluru, dated: 06.02.2025**NOTIFICATION**

Whereas the draft of the following rules further to amend the Karnataka Civil Services (Computer Literacy Test) Rules, 2012, was published as required by clause (a) of sub-section (2) of Section 3 read with Section 8 of the Karnataka State Civil Services Act, 1978 (Karnataka Act 14 of 1990) in Notification No. DPAR 103 SCR 2024 dated: 18.01.2025 in Part IV-A of the Karnataka Gazette Extraordinary dated: 18.01.2025 inviting objections and suggestions from all persons likely to be affected thereby within fifteen days from the date of publication of the draft in the Official Gazette.

Whereas, the said Gazette was made available to the public on 18.01.2025.

And whereas, the objections and suggestions received have been considered by the State Government.

Now, therefore, in the exercise of the powers conferred by sub-section (1) of Section 3 read with Section 8 of the Karnataka State Civil Services Act, 1978 (Karnataka Act 14 of 1990), the Government of Karnataka hereby makes the following rules, namely;

RULES

1. Title and Commencement:- (1) These rules may be called the Karnataka Civil Services (Computer Literacy Test) (Amendment) Rules, 2025.

(2) They shall come into force from the date of their final publication in the Official Gazette.

2. Amendment of rule 2:- In the Karnataka Civil Services (Computer Literacy Test) Rules, 2012 (hereinafter referred to as the said rules), in rule 2, for the words and figures “within 31.12.2024”, the words and figures “within 31.12.2025”, shall be deemed to have been substituted with effect from 01.01.2025.

3. Amendment of rule 3.- In rule 3 of the said rules,-

(a) in sub-rule (1), for the words and figures “within 31.12.2024”, the words and figures “within 31.12.2025”, shall be deemed to have been substituted with effect from 01.01.2025; and

(b) in sub-rule (2), for the words and figures “within 31.12.2024”, the words and figures “within 31.12.2025”, shall be deemed to have been substituted with effect from 01.01.2025.

By Order and in the name of the
Governor of Karnataka,
(VEERABHADRA)
Under Secretary to Government
Department of Personnel and
Administrative Reforms
(Service Rules-1).